



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಬುಧವಾರ, ೦೪, ಡಿಸೆಂಬರ್, ೨೦೨೪(ಮಾರ್ಗಶಿರ, ೧೩, ಶಕವರ್ಷ, ೧೯೪೬) BENGALURU, WEDNESDAY, 04, DECEMBER, 2024(MARGASHIRA, 13, SHAKAVARSHA, 1946)	ಸಂ. ೫೯೦ No. 590
---------------------	---	--------------------

ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 295 ಸೆನೆನಿ 2023

ಕರ್ನಾಟಕ ಸರ್ಕಾರ ಸಚಿವಾಲಯ
ವಿಧಾನ ಸೌಧ
ಬೆಂಗಳೂರು, ದಿನಾಂಕ:04.12.2024

ಸುತ್ತೋಲೆ

ವಿಷಯ: ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2% ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ:18.09.2024ರ ಅಧಿಸೂಚನೆ ಅನ್ವಯ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆಗಳನ್ನು ನೀಡುವ ಬಗ್ಗೆ.

ದಿನಾಂಕ:18.09.2024ರ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 295 ಸೆನೆನಿ 2023ರಲ್ಲಿ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿ ಸದರಿ ನಿಯಮದ ಉಪ-ನಿಯಮ (1) ಖಂಡ (1D) ನಂತರ (1E) ಯನ್ನು ಸೇರ್ಪಡೆಗೊಳಿಸಿ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಿಂದಲೂ ಎಲ್ಲಾ ಇಲಾಖೆಗಳ ಮಂಜೂರಾದ ವೃಂದ ಬಲದಲ್ಲಿ ಶೇಕಡ 2% ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕರಿಗೆ ಮೀಸಲಿರಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.

ಆದರೆ, ಸರ್ಕಾರವು ದಿನಾಂಕ:18.09.2024ರ ಅಧಿಸೂಚನೆಯನ್ವಯ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸಲಾಗುತ್ತಿದೆ.

ಆದುದರಿಂದ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2% ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ:18.09.2024ರ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಲಾಗಿದೆ.

(ವೀರಭದ್ರ)

ಸರ್ಕಾರದ ಅಧೀನ ಕಾರ್ಯದರ್ಶಿ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ

(ಸೇವಾ ನಿಯಮಗಳು-1)

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು

(೧)